

# ಕರ್ನಾಟಕ ವಿಧಾನಸಭೆ

(15ನೇ ವಿಧಾನಸಭೆ)

ಏಳನೇ ಅಧಿವೇಶನ

## ಕಾರ್ಯಕಲಾಪಗಳ ಪಟ್ಟಿ

ಶುಕ್ರವಾರ, ದಿನಾಂಕ 25ನೇ ಸೆಪ್ಟೆಂಬರ್, 2020

(ಸಮಯ: ಬೆಳಿಗ್ಗೆ 10.00 ಗಂಟೆಗೆ)

----

### 1. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು

#### I. ಕಾರ್ಯದರ್ಶಿಯವರು:-

ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾಗಿರುವ ಈ ಕೆಳಕಂಡ ವಿಧೇಯಕಗಳನ್ನು ಸಭೆಯ ಮುಂದಿಡುವುದು.

- 1) 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ.
- 2) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ.

#### II. ಮಾನ್ಯ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿರುವ ಮೂರನೇ ಹಾಗೂ ನಾಲ್ಕನೇ ಪಟ್ಟಿಯ ರೀತ್ಯಾ.

### 2. ವರದಿಯನ್ನೊಪ್ಪಿಸುವುದು

2019-20ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ನಾಲ್ಕನೇ ವರದಿಯನ್ನೊಪ್ಪಿಸುವುದು.

### 3. ಅರ್ಜಿಗಳನ್ನೊಪ್ಪಿಸುವುದು

ಶ್ರೀ ಆನಂದ್ ಅಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ, (ಮಾನ್ಯ ಉಪ ಸಭಾಧ್ಯಕ್ಷರು, ಅರ್ಜಿಗಳ ಸಮಿತಿ) ಅವರು ಈ ಕೆಳಕಂಡ ಅರ್ಜಿಗಳನ್ನು ಒಪ್ಪಿಸುವುದು:

- 1) ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಲವು ಕೆರೆಗಳಿಗೆ ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ತುಂಬಿಸುವ ಕುರಿತು.
- 2) ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರಳು ಬ್ಲಾಕ್ ಸಂಖ್ಯೆ:4 ಮತ್ತು 6ರಲ್ಲಿ 2019-20ನೇ ಸಾಲಿನ ಟೆಂಡರ್ ಮೂಲಕ ನಡೆಸಿದ ಮರಳುಗಾರಿಕೆ ಬಗ್ಗೆ ಸಮರ್ಪಕ ತನಿಖೆ ನಡೆಸುವ ಕುರಿತು.

### 4. ಶಾಸನ ರಚನೆ

#### I. ವಿಧೇಯಕಗಳನ್ನು ಮಂಡಿಸುವುದು

1. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
  - ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
  - ಆ) ಹಾಗೂ ವಿಧೇಯಕವನ್ನು ಮಂಡಿಸುವುದು.
2. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
  - ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
  - ಆ) ಹಾಗೂ ವಿಧೇಯಕವನ್ನು ಮಂಡಿಸುವುದು.

#### II. ವಿಧೇಯಕಗಳನ್ನು ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು

1. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-
  - ಅ) 2020ನೇ ಸಾಲಿನ ಕರ್ನಾಟಕ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
  - ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

2. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

3. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಕರ್ನಾಟಕ ನಗರಪಾಲಿಕೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

4. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

5. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

6. ಶ್ರೀ ಬಿ.ಎಸ್. ಯಡಿಯೂರಪ್ಪ (ಮಾನ್ಯ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಮೂರನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

7. ಡಾ. ಅಶ್ವಥ್ ನಾರಾಯಣ್ ಸಿ.ಎನ್. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:-

- ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
- ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

8. ಡಾ. ಅಶ್ವಥ ನಾರಾಯಣ ಸಿ.ಎನ್. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:-

ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ನಿರಸನಗೊಳಿಸುವ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

9. ಶ್ರೀ ಆರ್. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

10. ಶ್ರೀ ಎಸ್.ಟಿ. ಸೋಮಶೇಖರ್ (ಮಾನ್ಯ ಸಹಕಾರ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

11. ಶ್ರೀ ಕೆ.ಎಸ್. ಈಶ್ವರಪ್ಪ (ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

12. ಶ್ರೀ ಆರ್. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

13. ಡಾ. ಅಶ್ವಥ ನಾರಾಯಣ ಸಿ.ಎನ್. (ಮಾನ್ಯ ಉಪ ಮುಖ್ಯಮಂತ್ರಿಗಳು) ಅವರು:-

ಅ) 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

14. ಶ್ರೀ ಆರ್. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

15. ಶ್ರೀ ಜಿ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

16. ಶ್ರೀ ಆರ್. ಅಶೋಕ (ಮಾನ್ಯ ಕಂದಾಯ ಸಚಿವರು) ಅವರು:-

ಅ) 2020ನೇ ಸಾಲಿನ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

17. ಶ್ರೀ ಅರಬೈಲ್ ಶಿವರಾಮ್ ಹೆಬ್ಬಾರ್ (ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರು) ಅವರು:-

ಅ) 2020ನೇ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

18. ಶ್ರೀ ಸಿ.ಟಿ. ರವಿ (ಮಾನ್ಯ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವಸಬಲೀಕರಣ ಮತ್ತು ಕ್ರೀಡೆಗಳ ಸಚಿವರು) ಅವರು:-

ಅ) 2020ನೇ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;

ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

### III. ವಿಧೇಯಕಗಳನ್ನು ಪುನರ್ ಪರ್ಯಾಲೋಚಿಸುವುದು ಮತ್ತು ಅಂಗೀಕರಿಸುವುದು

1. ಶ್ರೀ ಜೆ.ಸಿ. ಮಾಧುಸ್ವಾಮಿ (ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು) ಅವರು:-
  - ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು ಪುನರ್ ಪರ್ಯಾಲೋಚಿಸಬೇಕೆಂದು ಸೂಚಿಸುವುದು;
  - ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.
2. ಶ್ರೀ ಎಸ್.ಟಿ. ಸೋಮಶೇಖರ್ (ಮಾನ್ಯ ಗೃಹಕಾರ ಸಚಿವರು) ಅವರು:-
  - ಅ) ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕವನ್ನು ಪುನರ್ ಪರ್ಯಾಲೋಚಿಸಬೇಕೆಂದು ಸೂಚಿಸುವುದು;
  - ಆ) ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

#### 5. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ

ಶ್ರೀಯುತರುಗಳಾದ ಹೆಚ್.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶಂಪೂರ, ಹೆಚ್.ಕೆ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ವೆಂಕಟರಾವ್ ನಾಡಗೌಡ ಹಾಗೂ ಇತರರು - ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ನೆರೆಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ.

#### 6. ಗಮನ ಸೆಳೆಯುವ ಸೂಚನೆಗಳು

- 1) ಶ್ರೀ ಟಿ. ರಘುಮೂರ್ತಿ ಅವರು - ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ (ಈರುಳ್ಳಿ) ಉಂಟಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು.

- 2) ಶ್ರೀ ಗೂಳಿಹಟ್ಟಿ ಡಿ. ಶೇಖರ್ ಅವರು - ಚಿತ್ರದುರ್ಗ ಜಿಲ್ಲೆಯಲ್ಲಿರುವ ವಾಣಿವಿಲಾಸ ಜಲಾಶಯದ ಸಂಗ್ರಹಣೆಯ ನೀರಿನಲ್ಲಿ ಭಾಗಶಃ ನೀರನ್ನು ಹೊಸದುರ್ಗ ತಾಲ್ಲೂಕಿಗೆ ಹಂಚಿಕೆ ಮಾಡುವ ಬಗ್ಗೆ ಮಾನ್ಯ ಜಲಸಂಪನ್ಮೂಲ ಸಚಿವರ ಗಮನ ಸೆಳೆಯುವುದು.
- 3) ಶ್ರೀ ಟಿ. ವೆಂಕಟರಮಣಯ್ಯ ಅವರು - ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಆಕಾಶ್ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು.
- 4) ಶ್ರೀ ಕೆ.ಜಿ. ಬೋಪಯ್ಯ ಅವರು - ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ವರ್ಗಾವಣೆ ಆಗದೇ ಖಾತೆದಾರರ ಸಂಬಂಧಿಕರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.
- 5) ಶ್ರೀ ತನ್ವೀರ್ ಸೇತ್ ಅವರು - ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ನೀಡಲು ಅನುಮತಿ ನೀಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಗಮನ ಸೆಳೆಯುವುದು.
- 6) ಶ್ರೀ ಆರಗ ಜ್ಞಾನೇಂದ್ರ ಅವರು - ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಎಲ್.ಓ. ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಕಳೆದ ಎರಡು ವರ್ಷಗಳಿಂದ ವೇತನ ಪಾವತಿಯಾಗದೇ ಇರುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಗಮನ ಸೆಳೆಯುವುದು.
- 7) ಶ್ರೀ ಕೃಷ್ಣಬೈರೇಗೌಡ ಅವರು - ತೀವ್ರ ಸಂಕಷ್ಟದಲ್ಲಿರುವ ತರಕಾರಿ ಮತ್ತು ಹೂ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನ್ನು ಒದಗಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು.
- 8) ಶ್ರೀ ರಾಜಶೇಖರ ಬಸವರಾಜ ಪಾಟೀಲ್ ಅವರು - ರಾಜ್ಯದಲ್ಲಿ ಕಳಪೆ ಬೀಜ ವಿತರಣೆಯಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾನ್ಯ ಕೃಷಿ ಸಚಿವರ ಗಮನ ಸೆಳೆಯುವುದು.
- 9) ಶ್ರೀ ಎ.ಟಿ. ರಾಮಸ್ವಾಮಿ ಅವರು - ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿಮೈಸೂರು ಹೋಬಳಿಯ ರಂಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪುನರ್ ಪ್ರಾರಂಭಿಸುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು.

- 10) ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು - ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಂಡಿರುವುದರಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಧನವನ್ನು ನೀಡುವ ಬಗ್ಗೆ ಮಾನ್ಯ ಜಲ ಸಂಪನ್ಮೂಲ ಸಚಿವರ ಗಮನ ಸೆಳೆಯುವುದು.
- 11) ಶ್ರೀ ಈ. ತುಕಾರಾಮ್ ಅವರು - ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಂಬಂಧ ಜಪ್ಪೀಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು.
- 12) ಶ್ರೀ ಸತೀಶ್ ರೆಡ್ಡಿ ಅವರು - ಬೆಂಗಳೂರು ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಸಿರು ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.
- 13) ಶ್ರೀ ಎಂ.ವೈ. ಪಾಟೀಲ್ ಅವರು - ಅಫಜಲಪುರ ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಧರ್ಮಲ್ ಘಟಕ ಹಾಗೂ ಸಿಮೆಂಟ್ ಕಾರ್ಖಾನೆಯನ್ನು ಸ್ಥಾಪಿಸಲು ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವುದರಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು.
- 14) ಶ್ರೀ ದೇವಾನಂದ ಫೂಲಸಿಂಗ್ ಚವ್ವಾಣಿ ಅವರು - ವಿಜಯಪುರ ಜಿಲ್ಲೆಯ ತಳವಾರ ಹಾಗೂ ಪರಿವಾರ ಜನಾಂಗದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರದ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಾನ್ಯ ಉಪ ಮುಖ್ಯಮಂತ್ರಿಯವರ (ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ) ಗಮನ ಸೆಳೆಯುವುದು.
- 15) ಶ್ರೀಮತಿ ಲಕ್ಷ್ಮಿ ಆರ್. ಹೆಬ್ಬಾಳೂರ್ ಅವರು - ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಹರಡುವ ಮೊದಲು ಸಿದ್ಧಪಡಿಸಿರುವ ಬಟ್ಟೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟಕ್ಕೊಳಗಾಗಿರುವ ನೇಕಾರರ ಸಮಸ್ಯೆಗಳ ಬಗ್ಗೆ ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಗಮನ ಸೆಳೆಯುವುದು.
- 16) ಶ್ರೀ ಕೆ. ರಘುಪತಿ ಭಟ್ ಅವರು - ಉಡುಪಿ ಜಿಲ್ಲೆಯ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಮಾನ್ಯ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಸಚಿವರ ಗಮನ ಸೆಳೆಯುವುದು.

- 17) ಶ್ರೀ ಎಂ. ಕೃಷ್ಣಾರೆಡ್ಡಿ ಅವರು - ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯುವುದನ್ನು ಸ್ಥಗಿತಗೊಳಿಸಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಗಮನ ಸೆಳೆಯುವುದು.
- 18) ಶ್ರೀ ಅಬ್ಬಯ್ಯ ಪ್ರಸಾದ್ ಅವರು - ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನಗರೋತ್ಥಾನ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗಿದ್ದ ವಿಶೇಷ ಅನುದಾನವನ್ನು ಹಿಂಪಡೆದಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು.
- 19) ಶ್ರೀ ಪ್ರಿಯಾಂಕ ಖರ್ಗೆ ಅವರು - ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಉದ್ದಿಮೆಗಳು ಸಾರ್ವಜನಿಕ ಹೊಣೆಗಾರಿಕೆ ಅನ್ವಯ ಪಿ.ಎಂ. ಕೇರ್‌ಗೆ ದೇಣಿಗೆ ನೀಡಿರುವ ಬಗ್ಗೆ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನ ಸೆಳೆಯುವುದು.
- 20) ಶ್ರೀ ಬಿ. ಹರ್ಷವರ್ಧನ್ ಅವರು - ಅತಿವೃಷ್ಟಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿರುವ ನಂಜನಗೂಡು ತಾಲ್ಲೂಕನ್ನು ಪ್ರವಾಹ ಪೀಡಿತ ತಾಲ್ಲೂಕು ಎಂದು ಘೋಷಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.

**7. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ  
ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ**

ಶ್ರೀಯುತರುಗಳಾದ ಹೆಚ್.ಡಿ. ಕುಮಾರಸ್ವಾಮಿ, ಬಂಡೆಪ್ಪ ಖಾಶೆಂಪೂರ, ಹೆಚ್.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಕೆ.ಎಸ್. ಲಿಂಗೇಶ್ ಮತ್ತು ಕೆ.ಎಸ್. ಶ್ರೀನಿವಾಸಮೂರ್ತಿ ಇವರುಗಳು - ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆಡೆಗೆ ವರ್ಗಾಯಿಸುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ.

ಎಂ.ಕೆ. ವಿಶಾಲಾಕ್ಷಿ  
ಕಾರ್ಯದರ್ಶಿ(ಪ್ರ)

ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು.

<http://kla.kar.nic.in/assembly/lob/lob.htm>